



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಸೋಮವಾರ, ೦೭, ಏಪ್ರಿಲ್, ೨೦೨೫ (ಚೈತ್ರ, ೧೭, ಶಕವರ್ಷ, ೧೯೪೭) BENGALURU, MONDAY, 07, APRIL, 2025 (CHAITHRA, 17, SHAKAVARSHA, 1947)	ನಂ. ೨೧೯ No. 219
------------------------	---	--------------------

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ  
ಅಧಿಸೂಚನೆ

ಸಂಖ್ಯೆ: ಸಂವ್ಯಾಶಾ 23 ಶಾಸನ 2025, ದಿನಾಂಕ: 07.04.2025

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ, 2025 ಇದಕ್ಕೆ 2025 ರ ಮಾರ್ಚ್ ತಿಂಗಳ 05ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2025 ರ ಕರ್ನಾಟಕ ಅಧಿನಿಯಮ ಸಂಖ್ಯೆ:27 ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ-IVA) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

**2025ರ ಕರ್ನಾಟಕ ಅಧಿನಿಯಮ ಸಂಖ್ಯೆ:27**

(2025ರ ಏಪ್ರಿಲ್ ತಿಂಗಳ 07ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

**ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ)ಅಧಿನಿಯಮ, 2025**

(2025ರ ಏಪ್ರಿಲ್ ತಿಂಗಳ 05ನೇ ದಿನಾಂಕದಂದು ರಾಜ್ಯಪಾಲರಿಂದ ಅನುಮೋದನೆಯನ್ನು ಪಡೆಯಲಾಗಿದೆ)

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ಅಧಿನಿಯಮ.

ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ನ್ನು (1993ರ ಕರ್ನಾಟಕ ಅಧಿನಿಯಮ ಸಂಖ್ಯೆ 14) ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತಾರನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನ ಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ,-

**1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ:-** (1) ಈ ಅಧಿನಿಯಮವನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧಿನಿಯಮ, 2025 ಎಂದು ಕರೆಯತಕ್ಕದ್ದು.

(2) ಇದು ಈ ಕೂಡಲೇ ಜಾರಿಗೆ ಬರತಕ್ಕದ್ದು.

**2. 199ಬಿ ಮತ್ತು 199ಸಿ ಹೊಸ ಪ್ರಕರಣಗಳ ಸೇರ್ಪಡೆ.-** ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 (1993ರ ಕರ್ನಾಟಕ ಅಧಿನಿಯಮ 14)ರ 199ಎ ಪ್ರಕರಣದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

**"199ಬಿ. ಸ್ವತ್ತುಗಳಿಗಾಗಿ ಹೊಸ ಖಾತಾ ಅಥವಾ ಪಿಐಡಿ-ಯನ್ನು ನೀಡುವುದು.-** (1) ಈ ಅಧಿನಿಯಮದಲ್ಲಿ ಏನೇ ಒಳಗೊಂಡಿದ್ದರೂ, ಕಟ್ಟಡ ನಿರ್ಮಾಣದ ಉದ್ದೇಶಗಳಿಗಾಗಿ ಇರುವ ಕಟ್ಟಡ ನಿವೇಶನಗಳಿಗಾಗಿ ಹೊಸ ಖಾತಾ ಅಥವಾ ಪಿಐಡಿ-ಯನ್ನು ನೀಡಲು, ಗ್ರಾಮ ಪಂಚಾಯತಿ ಅಥವಾ ಸರ್ಕಾರವು ಅಧಿಸೂಚನೆಯ ಮೂಲಕ ಗೊತ್ತುಪಡಿಸಲಾದ ಪ್ರಾಧಿಕಾರಿಗಳು, ಅಧಿಕಾರವ್ಯಾಪ್ತಿಯ ಯೋಜನಾ ಪ್ರಾಧಿಕಾರದ ಮೂಲಕ ಲೇಔಟ್ ಪ್ಲಾನಿಗಾಗಿ ಪೂರ್ವಾನುಮೋದನೆಯನ್ನು ಪಡೆದುಕೊಳ್ಳತಕ್ಕದ್ದು.

(2) ಗ್ರಾಮ ಪಂಚಾಯತಿ ಪ್ರದೇಶಗಳು ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಅಧಿನಿಯಮ, 1961 (1963ರ ಕರ್ನಾಟಕ ಅಧಿನಿಯಮ 11)ರ ಉಪಬಂಧಗಳ ಮೇರೆಗೆ ಅಧಿಸೂಚಿಸಲಾದ ಸ್ಥಳೀಯ ಯೋಜನಾ ಪ್ರದೇಶದ ಅಧಿಕಾರವ್ಯಾಪ್ತಿಯಡಿ ಬರುವ ಸಂದರ್ಭದಲ್ಲಿ, ಅನುಮೋದಿತ ಲೇಔಟ್ ಪ್ಲಾನನ್ನು ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಅಧಿನಿಯಮ, 1961 (1963ರ ಕರ್ನಾಟಕ ಅಧಿನಿಯಮ 11)ರ 17ನೇ ಪ್ರಕರಣದಡಿ ಅಧಿಕಾರ ವ್ಯಾಪ್ತಿಯ ಯೋಜನಾ ಪ್ರಾಧಿಕಾರದಿಂದ ಪಡೆಯತಕ್ಕದ್ದು ಮತ್ತು ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಅಧಿನಿಯಮ, 1961 (1963ರ ಕರ್ನಾಟಕ ಅಧಿನಿಯಮ 11)ರ 17ನೇ ಪ್ರಕರಣ ಮತ್ತು 17ನೇ ಪ್ರಕರಣದ 2(ಇ) ಉಪ-ಪ್ರಕರಣದ ಉಪಬಂಧಗಳನ್ನು ಪಾಲಿಸದೇ ಯಾವುದೇ ಹೊಸ ಪಿಐಡಿ ಅಥವಾ ಖಾತಾವನ್ನು ನೀಡತಕ್ಕದ್ದಲ್ಲ.

(3) ಗ್ರಾಮ ಪಂಚಾಯತಿ ಪ್ರದೇಶಗಳು ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಅಧಿನಿಯಮ, 1961 (1963ರ ಕರ್ನಾಟಕ ಅಧಿನಿಯಮ 11)ರ ಉಪಬಂಧಗಳ ಮೇರೆಗೆ ರಚಿಸಲಾದ ಸ್ಥಳೀಯ ಯೋಜನಾ ಪ್ರದೇಶದ ಅಧಿಕಾರವ್ಯಾಪ್ತಿಯಡಿ ಒಳಗೊಳ್ಳದಿರುವ ಸಂದರ್ಭದಲ್ಲಿ, ಅನುಮೋದಿತ ಲೇಔಟ್ ಪ್ಲಾನನ್ನು ಪಟ್ಟಣ ಮತ್ತು ನಗರ ಯೋಜನೆ ನಿರ್ದೇಶಕ ಅಥವಾ ನಿರ್ದೇಶಕನು, ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಅಧಿನಿಯಮ, 1961 (1963ರ ಕರ್ನಾಟಕ ಅಧಿನಿಯಮ 11)ರ 4 ಕೆ ಪ್ರಕರಣದ (2) ಉಪ-ಪ್ರಕರಣದಡಿ ಅಧಿಕೃತಗೊಳಿಸಿದ ಸಹಾಯಕ ನಿರ್ದೇಶಕ, ಪಟ್ಟಣ ಮತ್ತು ನಗರ ಯೋಜನೆ ದರ್ಜೆಗೆ ಕಡಿಮೆಯಲ್ಲದ ಅಧಿಕಾರಿಯಿಂದ ಪಡೆದುಕೊಳ್ಳತಕ್ಕದ್ದು, ಮತ್ತು ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಅಧಿನಿಯಮ, 1961 (1963ರ ಕರ್ನಾಟಕ ಅಧಿನಿಯಮ 11)ರ ಉಪಬಂಧಗಳನ್ನು ಪಾಲಿಸದೇ ಯಾವುದೇ ಹೊಸ ಪಿಐಡಿ ಅಥವಾ ಖಾತಾವನ್ನು ನೀಡತಕ್ಕದ್ದಲ್ಲ:

ಪರಂತು ಗ್ರಾಮ ಪಂಚಾಯಿತಿಯ ಯಾರೇ ಅಧಿಕಾರಿ ಅಥವಾ ಪ್ರಾಧಿಕಾರಿಯು ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಅಧಿನಿಯಮ, 1961 (1963ರ ಕರ್ನಾಟಕ ಅಧಿನಿಯಮ11)ರ ಸದರಿ ಉಪಬಂಧಗಳನ್ನು ಪಾಲಿಸಲು ವಿಫಲನಾದರೆ ಮತ್ತು ಕಾನೂನುಬದ್ಧವಾಗಿಲ್ಲದೆ ರಚಿತವಾದ ನಿವೇಶನಕ್ಕೆ ಹೊಸ ಪಿಠಡಿ ಅಥವಾ ಖಾತಾವನ್ನು ನೀಡಿದರೆ, ಸಂಬಂಧಪಟ್ಟ ಅಧಿಕಾರಿ ಅಥವಾ ಸಿಬ್ಬಂದಿ ಅಥವಾ ಪ್ರಾಧಿಕಾರಿಯು ನಿಯಮಿಸಬಹುದಾದಂಥ ದಂಡನೆ ಅಥವಾ ಶಿಕ್ಷೆಗೆ ಹೊಣೆಗಾರನಾಗಿರತಕ್ಕದ್ದು.

**199ಸಿ. ಕಟ್ಟಡ ಮತ್ತು ಪರಿವರ್ತನೆಯಾಗದಿರುವ ಭೂಮಿ ಅಥವಾ ಪರಿವರ್ತನೆಯಾದ ಭೂಮಿ ಆದರೆ ಕಂದಾಯ ಭೂಮಿಯಲ್ಲಿನ ಅನುಮೋದಿತವಲ್ಲದ ಬಡಾವಣೆಯ ಮೇಲಿನ ತೆರಿಗೆಗಳು.-** (1) ಗ್ರಾಮ ಪಂಚಾಯಿತಿಯು ಮಾದರಿ ಕಟ್ಟಡ ಉಪವಿಧಿಗಳ ಉಪಬಂಧಗಳನ್ನು ಉಲ್ಲಂಘಿಸಿ ನಿರ್ಮಿಸಲಾದ ಕಟ್ಟಡ ಅಥವಾ ಪರಿವರ್ತನೆಯಾಗದಿರುವ ಭೂಮಿ ಅಥವಾ ಪರಿವರ್ತನೆಯಾದ ಭೂಮಿ ಆದರೆ ಕಂದಾಯ ಭೂಮಿಯ ಮೇಲಿನ ಅನುಮೋದಿತವಲ್ಲದ ಲೇಔಟ್ ಅಥವಾ ಅಧಿಭೋಗ ಅಥವಾ ಪೂರ್ಣಗೊಳಿಸಿದ ಪ್ರಮಾಣ ಪತ್ರವನ್ನು ಪಡೆಯದೆ ಸ್ವಾಧೀನ ಪಡಿಸಿಕೊಂಡ ಕಟ್ಟಡವನ್ನು ಒಳಗೊಂಡು ಪ್ರತಿಯೊಂದು ಕಟ್ಟಡ, ಖಾಲಿ ಭೂಮಿ ಅಥವಾ ಅವೆರಡರಿಂದಲೂ, ಈ ಉಪಬಂಧವನ್ನು ಸೇರಿಸಲಾದ ದಿನಾಂಕಕ್ಕೆ ಮೊದಲು ಸೃಜಿಸಲಾದ ಸ್ವತ್ತುಗಳಿಗೆ ಮಾತ್ರ, ಸರ್ಕಾರಿ ಭೂಮಿ, ಅರಣ್ಯ ಭೂಮಿ, ಸರ್ಕಾರದ ಒಡೆತನದಲ್ಲಿರುವ ಅಥವಾ ನಿಯಂತ್ರಣದಲ್ಲಿರುವ ಯಾವುದೇ ಸ್ಥಳೀಯ ನಿಕಾಯ, ಯಾವುದೇ ಶಾಸನಬದ್ಧ ನಿಕಾಯ ಅಥವಾ ಸಂಸ್ಥೆಗೆ ಸೇರಿದ ಭೂಮಿಯನ್ನು ಹೊರತುಪಡಿಸಿ ಸ್ವತ್ತು ತೆರಿಗೆಯನ್ನು ವಿಧಿಸಬಹುದು ಮತ್ತು ಸಂಗ್ರಹಿಸಬಹುದು. ಅಂಥ ಕಟ್ಟಡ ಅಥವಾ ನಿವೇಶನಕ್ಕಾಗಿ ವಿಧಿಸಿದ ಸ್ವತ್ತು ತೆರಿಗೆಯು ಮೊದಲ ವರ್ಷಕ್ಕಾಗಿ ಪಾವತಿಸಬೇಕಾದ ತೆರಿಗೆಯು ಎರಡು ಪಟ್ಟಾಗಿರತಕ್ಕದ್ದು ಮತ್ತು ತರುವಾಯ ವರ್ಷಗಳಿಗಾಗಿ ಸ್ವತ್ತು ತೆರಿಗೆಯನ್ನು ಮಾತ್ರ ವಿಧಿಸತಕ್ಕದ್ದು, ಅದನ್ನು ಪ್ರತ್ಯೇಕ ರಿಜಿಸ್ಟರಿನಲ್ಲಿ ನಿರ್ವಹಿಸತಕ್ಕದ್ದು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧಿನಿಯಮ, 2025ರ ಪ್ರಾರಂಭದ ದಿನಾಂಕದ ತರುವಾಯ ರಿಜಿಸ್ಟರ್ ನಲ್ಲಿ ಯಾವುದೇ ಹೊಸ ಸ್ವತ್ತನ್ನು ನಮೂದಿಸತಕ್ಕದ್ದಲ್ಲ;

ಪರಂತು ಅಂಥ ಕಟ್ಟಡ ಅಥವಾ ಖಾಲಿ ಭೂಮಿಯಿಂದ ಈ ಉಪ-ಪ್ರಕರಣದಡಿ ವಿಧಿಸಲಾದ ಮತ್ತು ಸಂಗ್ರಹಿಸಲಾದ ಸ್ವತ್ತು ತೆರಿಗೆಯು, ಅಂಥ ಕಟ್ಟಡ ಅಥವಾ ಖಾಲಿ ಭೂಮಿಗೆ ಮಾಡಿದ ಉಲ್ಲಂಘನೆಯನ್ನು ಸಕ್ರಮಗೊಳಿಸುವ ಯಾವುದೇ ಹಕ್ಕು, ಅಥವಾ ಹಕ್ಕುಸ್ವಾಮ್ಯ, ಮಾಲೀಕತ್ವ ಅಥವಾ ಕಾನೂನುಬದ್ಧ ಸ್ಥಾನಮಾನವನ್ನು ಪ್ರದತ್ತಗೊಳಿಸುವುದಿಲ್ಲ ಅಂಥ ಕಟ್ಟಡ ಅಥವಾ ಖಾಲಿ ಭೂಮಿಯನ್ನು ಹೊಂದಿರುವ ವ್ಯಕ್ತಿಗಳನ್ನು ಕಾನೂನು ಉಲ್ಲಂಘನೆಗಾಗಿ ಈ ಅಧಿನಿಯಮ ಅಥವಾ

ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಉಪಬಂಧಗಳಿಗೆ ಅನುಸಾರವಾಗಿ ಕಾನೂನುಬದ್ಧ ಕ್ರಮಕ್ಕೆ ಯಾವಾಗಲೂ ಹೊಣೆಗಾರರಾಗಿರತಕ್ಕದ್ದು.

(2) ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅಥವಾ ಪಂಚಾಯತಿ ಅಭಿವೃದ್ಧಿ ಅಧಿಕಾರಿಯು (1)ನೇ ಉಪ-ಪ್ರಕರಣದಲ್ಲಿ ನಿರ್ದಿಷ್ಟಪಡಿಸಿದಂತೆ ದಾಖಲೆಗಳನ್ನು ನಿರ್ವಹಿಸತಕ್ಕದ್ದು, ಅದು ಈ ಪ್ರಕರಣದಡಿ ತೆರಿಗೆಗೊಳಗಾದ ಕಾನೂನುಬದ್ಧ ಕಟ್ಟಡಗಳ, ಅಥವಾ ಖಾಲಿ ಭೂಮಿಗಳ ಹಾಗೂ ಕಾನೂನುಬದ್ಧವಲ್ಲದ ಕಟ್ಟಡಗಳ, ಅಥವಾ ಖಾಲಿ ಭೂಮಿಗಳ ವಿವರಗಳನ್ನು ಒಳಗೊಂಡಿರತಕ್ಕದ್ದು.”

**3. ತೊಂದರೆಗಳನ್ನು ನಿವಾರಿಸುವ ಅಧಿಕಾರ.-** (1) ಈ ಅಧಿನಿಯಮದ ಉಪಬಂಧಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಯಾವುದೇ ತೊಂದರೆ ಉದ್ಭವಿಸಿದಲ್ಲಿ, ರಾಜ್ಯ ಸರ್ಕಾರವು ಸರ್ಕಾರಿ ರಾಜಪತ್ರದಲ್ಲಿ ಪ್ರಕಟಿಸಿದ ಆದೇಶದ ಮೂಲಕ, ತೊಂದರೆಗಳನ್ನು ನಿವಾರಿಸಲು ತನಗೆ ಅವಶ್ಯಕ ಅಥವಾ ಯುಕ್ತವೆಂದು ಕಂಡುಬರುವ ಮತ್ತು ಈ ಅಧಿನಿಯಮದ ಉದ್ದೇಶಗಳಿಗೆ ಅಸಂಗತವಾಗಿದಂಥ ಉಪಬಂಧಗಳನ್ನು ರಚಿಸಬಹುದು:

ಪರಂತು, ಅಂಥ ಯಾವ ಆದೇಶವನ್ನು, ಈ ಅಧಿನಿಯಮವು ಪ್ರಾರಂಭವಾದ ದಿನಾಂಕದಿಂದ ಎರಡು ವರ್ಷಗಳ ಅವಧಿಯು ಮುಕ್ತಾಯಗೊಂಡ ತರುವಾಯ ಮಾಡತಕ್ಕದ್ದಲ್ಲ.

(2) ಉಪಪ್ರಕರಣ (1)ರಡಿ ಮಾಡಲಾದ ಪ್ರತಿಯೊಂದು ಆದೇಶವನ್ನು, ವಿಧಾನಮಂಡಲದ ಪ್ರತಿಯೊಂದು ಸದನದ ಮುಂದೆ ಸಾಧ್ಯವಾದಷ್ಟು ಬೇಗನೇ ಮಂಡಿಸತಕ್ಕದ್ದು.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ  
ಮತ್ತು ಅವರ ಹೆಸರಿನಲ್ಲಿ,

**ಜಿ. ಶ್ರೀಧರ್**

ಸರ್ಕಾರದ ಕಾರ್ಯದರ್ಶಿ  
ಸಂಸದೀಯ ವ್ಯವಹಾರಗಳು ಮತ್ತು  
ಶಾಸನ ರಚನೆ ಇಲಾಖೆ.

**PARLIAMENTARY AFFAIRS AND LEGISLATION SECRETARIAT****NOTIFICATION****NO. DPAL 23 SHASANA 2025, BENGALURU, DATED: 07.04.2025**

ಭಾರತ ಸಂವಿಧಾನದ ಅನುಚ್ಛೇದ 348ರ ಖಂಡ (3)ರ ಅಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಿದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧಿನಿಯಮ, 2025 (2025 ರ ಕರ್ನಾಟಕ ಅಧಿನಿಯಮ ಸಂಖ್ಯೆ:27)ರ ಭಾಷಾಂತರವನ್ನು ಅಧಿಕೃತ ಆಂಗ್ಲ ಪಠ್ಯವೆಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ-IV) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.-

**KARNATAKA ACT NO.27 OF 2025**

(First Published in the Karnataka Gazette Extra-ordinary on the 7th day of April 2025)

**THE KARNATAKA GRAM SWARAJ AND PANCHAYAT RAJ  
(AMENDMENT) ACT, 2025**(Received the assent of the Governor on the 5<sup>th</sup> day of April 2025)

An Act further to amend the Karnataka Gram Swaraj and Panchayat Raj Act, 1993;

Whereas, it is expedient further to amend the Karnataka Gram Swaraj and Panchayat Raj Act, 1993 (Karnataka Act 14 of 1993) for the purposes hereinafter appearing;

Be it enacted by the Karnataka State Legislature in the Seventy Sixth year of the Republic of India, as follows:-

**1. Short title and commencement.-** (1) This Act may be called the Karnataka Gram Swaraj and Panchayat Raj (Amendment) Act, 2025.

(2) It shall come into force at once.

**2. Insertion of new sections 199B and 199C.-** After section 199A of Karnataka Grama Swaraj and Panchayath Raj Act, 1993 (Karnataka Act 14 of 1993) following sections shall be inserted, namely:-

**“199B. Issuing new Khata or PID to the properties.-** (1) Notwithstanding anything contained in this Act, prior approval of the layout plan by the jurisdictional Planning Authority shall be obtained by the Grama Panchayath or the authorities as designated by the Government by notification to issue new PID or khata for the building sites meant for the purposes of construction of building.

(2) In case, the Grama Panchayath areas falling under the jurisdiction of the Local Planning Area notified under the provisions of the Karnataka Town and

Country Planning Act, 1961 (Karnataka Act 11 of 1963), the sanctioned layout plan shall be obtained from the jurisdictional planning authority under section 17 of the Karnataka Town and Country Planning Act, 1961 (Karnataka Act 11 of 1963) and no new PID or khata shall be issued without complying with the provisions of section 17 and sub-section (2-E) of the section 17 of the Karnataka Town and Country Planning Act, 1961 (Karnataka Act 11 of 1963).

(3) In case, the Grama Panchayath area is not covered under the jurisdiction of the Local Planning Area or the Planning Authority constituted under the Karnataka Town and Country Planning Act, 1961 (Karnataka Act 11 of 1963), the sanctioned layout plan shall be obtained from the Director of Town and Country Planning or an officer not below the rank of Assistant Director, Town and Country planning authorized by the Director under sub-section (2) of section 4-K of the Karnataka Town and Country Planning Act, 1961 (Karnataka Act 11 of 1963), and no new PID or khata shall be issued by the concerned Authority without complying with the provisions of the Karnataka Town and Country Planning Act, 1961 (Karnataka Act 11 of 1963):

Provided that, if any officer or official or authority of the Grama Panchayath fails to comply with the said provisions of the Karnataka Town and Country Planning Act, 1961 (Karnataka Act 11 of 1963) and issues new PID or khata to an unlawfully formed plot, the concerned officer or official or authority shall be liable for such penalty and punishment as may be prescribed.

**199C. Taxes on building and unconverted land or converted land but unapproved layout in a revenue land.-** (1) The Grama Panchayath may levy and collect the property tax from every building, vacant land or both, including a building constructed in violation of the provisions of Model building bye-laws or unconverted land or converted land but unapproved layout in a revenue land or from a building occupied without issuance of Occupancy or Completion certificate, only for the property created prior to the date of inception of this provision, except for the building constructed illegally on the Government land, forest land, land belonging to any local body, any statutory body or an organization owned or controlled by the Government. The property tax levied for such building or vacant site shall be double the tax payable for the first year and only the property tax shall be levied for the subsequent years, which shall be maintained in a separate register.

No new property shall be entered in the register after the date of commencement of the Karnataka Grama Swaraj and Panchayath Raj (Amendment) Act 2025:

Provided that, levy and collection of property tax under this sub-section from such building or vacant land does not confer any right to regularize violation made, or title, ownership or legal status to such building or vacant land. The persons holding such building or vacant land shall always be liable for legal action for violation of law, in accordance with the provisions of this Act or any other law for the time being in force.

(2) The Senior Panchayath Development Officer or Panchayath Development Officer shall maintain a record as specified in sub-section (1), which shall contain the details of the lawful buildings or vacant lands and unlawful buildings or vacant lands, which have been taxed under this section.”

**3. Power to remove difficulties.-** (1) If any difficulty arises in giving effect to the provisions of this Act, the Government may, by order published in the Official Gazette, make such provisions, not inconsistent with the provisions of this Act, as may appear to it to be necessary for removing the difficulty:

Provided that, no such order shall be made under this section after the expiry of a period of two years from the date of commencement of this Act.

(2) Every order made under this section shall be laid, as soon as may be after it is made, before each house of the State Legislature.

The above translation of ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧಿನಿಯಮ, 2025 (2025ರ ಕರ್ನಾಟಕ ಅಧಿನಿಯಮ ಸಂಖ್ಯೆ:27) be published in the official Gazette under clause (3) of Article 348 of the constitution of India.

**THAAWARCHAND GEHLOT**  
**GOVERNOR OF KARNATAKA**

By Order and in the name of  
the Governor of Karnataka,

**G. SRIDHAR**  
Secretary to Government  
Department of Parliamentary  
Affairs and Legislation